

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ



ಮೈಕ್ರೋ ಕ್ರೆಡಿಟ್ ಯೋಜನೆ - 1 (ಗುಂಪು)

- ರಾಷ್ಟ್ರೀಯ ಪರಿಶಿಷ್ಟ ಜಾತಿ / ಪಂಗಡ ಹಣಕಾಸು ಅಭಿವೃದ್ಧಿ ನಿಗಮ ನವದೆಹಲಿ ಸಹಯೋಗದೊಡನೆ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಆರ್ಥಿಕ ನೆರವನ್ನು ನೀಡಲಾಗುತ್ತಿದೆ.
- ಘಟಕ ವೆಚ್ಚ ಗರಿಷ್ಠ ರೂ.25,000/- ಇದರಲ್ಲಿ ರೂ.10,000/- ಸಹಾಯಧನ ಹಾಗೂ ರೂ.15,000/- ಅವಧಿಸಾಲ.
- ಅವಧಿಸಾಲದ ಮೇಲಿನ ಸರಳ ಬಡ್ಡಿ ಶೇ.4 ಮತ್ತು ಮರುಪಾವತಿಯ ಅವಧಿ 36 ಮಾಸಿಕ ಸಮಕಂತುಗಳು.
- ಸಹಾಯಧನವನ್ನು ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಎಸ್.ಸಿ.ಪಿ /ಟಿ.ಎಸ್.ಪಿ ಯೋಜನೆಗಳಡಿ ಇತರ ಇಲಾಖೆಗಳಿಂದ ಪಡೆಯಲಾಗುವುದು.

ಮೈಕ್ರೋ ಕ್ರೆಡಿಟ್ ಯೋಜನೆ ಘಟಕ ವೆಚ್ಚ	
ಘಟಕ ವೆಚ್ಚ	ರೂ. 25,000/- (ಪ್ರತಿ ಸದಸ್ಯರಿಗೆ)
ಇತರೆ ಇಲಾಖೆ ಸಹಾಯಧನ	ರೂ.10000/-
ಅವಧಿಸಾಲ	ರೂ. 15,000/- (ಶೇ. 5 ರ ಬಡ್ಡಿ) ನಿಗದಿ ಮಾಡಿದ 36 ಮಾಸಿಕ ಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.

ಸೌಲಭ್ಯ ಪಡೆಯಲು ಸ್ವ-ಸಹಾಯ ಸಂಘಕ್ಕೆ ಇರಬೇಕಾದ ಅರ್ಹತೆಗಳು:-

- ಸ್ವ-ಸಹಾಯ ಸಂಘದ ಸದಸ್ಯರೆಲ್ಲರೂ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
- ಸ್ವ-ಸಹಾಯ ಸಂಘವು ಎರಡನೇ ಗ್ರೇಡಿಂಗ್ ಮುಗಿಸಿರಬೇಕು. ಕಾಗದ ಪತ್ರಗಳ ನಿರ್ವಹಣೆ ಉತ್ತಮವಾಗಿರಬೇಕು.
- ಸ್ವ-ಸಹಾಯ ಸಂಘವು ಸಮೀಪದ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು, ಆರ್ಥಿಕ ಮಟ್ಟ ಉತ್ತಮವಾಗಿರಬೇಕು.
- ಸೌಲಭ್ಯ ಕಲ್ಪಿಸುವ ಸ್ವಸಹಾಯ ಗುಂಪಿನಲ್ಲಿ ಕನಿಷ್ಠ 10 ಹಾಗೂ ಗರಿಷ್ಠ 20 ಸದಸ್ಯರ ಮಿತಿಯೊಳಗಿರಬೇಕು .
- ಸಂಘದ ಸದಸ್ಯರು ನಿಗಮದಿಂದ ಈ ಹಿಂದೆ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಬ್ಯಾಂಕ್ ಗಳಲ್ಲಿ ಸುಸ್ತಿದಾರರಾಗಿರಬಾರದು.

ಸೌಲಭ್ಯ ಪಡೆಯಲು ಸ್ವ-ಸಹಾಯ ಸಂಘದ ಫಲಾಪೇಕ್ಷಿಗಳಿಗೆ ಇರಬೇಕಾದ ಅರ್ಹತೆಗಳು:-

- ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
- ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲೀ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಸೌಲಭ್ಯವನ್ನು ಪಡೆದಿರಬಾರದು ಹಾಗೂ ಬ್ಯಾಂಕ್ ಗಳಲ್ಲಿ ಸುಸ್ತಿದಾರರಾಗಿರಬಾರದು.
- ವಯಸ್ಸು 18 ರಿಂದ 50 ವರ್ಷದ ಒಳಗಿರಬೇಕು.
- ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರೂ.22,000 ಮೀರಿರಬಾರದು.
- ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಸರ್ಕಾರಿ ನೌಕರಿಯಲ್ಲಿರಬಾರದು.
- ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :-

- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ರೇಷನ್ ಕಾರ್ಡ್ ಪ್ರತಿ (ಬಿ.ಪಿ.ಎಲ್. ಕಾರ್ಡ್‌ದಾರರಾಗಿರಬೇಕು)
- ಗುರುತಿನ ಚೀಟಿ (ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಡ್ರೈವಿಂಗ್‌ಲೈಸೆನ್ಸ್/ ಪಾನ್‌ಕಾರ್ಡ್/ಭಾವಚಿತ್ರವಿರುವ ಬ್ಯಾಂಕ್ ಪಾಸ್‌ಪುಸ್ತಕ/ಪಾಸ್‌ಪೋರ್ಟ್)
- ಪಾಸ್‌ಪೋರ್ಟ್ ಸೈಜ್ ಅಳತೆಯ ಇತ್ತೀಚಿನ ಭಾವಚಿತ್ರ -2.
- ಸ್ವ ಸಹಾಯ ಸಂಘದ ನಡವಳಿ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಝರಾಕ್ಸ್ ಪ್ರತಿಗಳು.

ಫಲಾನುಭವಿಗಳ ಆಯ್ಕೆ ವಿಧಾನ ಹಾಗೂ ಯೋಜನೆ ಅನುಷ್ಠಾನದ ವಿವಿಧ ಹಂತಗಳು:-

- ಸ್ವೀಕರಿಸಿದ ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರವಾರು ಪಟ್ಟಿ ಮಾಡಿ, ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಲ್ಲಿ ಮಂಡಿಸಲಾಗುವುದು.
 - ಆಯ್ಕೆಯಾದ ಅರ್ಜಿಗಳನ್ನು ಪುನಃ ಉಪ ಸಮಿತಿ, ನಿಗಮದ ಕೇಂದ್ರ ಕಛೇರಿ ಬೆಂಗಳೂರು ಇಲ್ಲಿಗೆ ಆಯ್ಕೆ ಮತ್ತು ಸಾಲ ಮಂಜೂರಾತಿಗೆ ಕಳುಹಿಸಿ ಕೊಡಲಾಗುವುದು. ಉಪ ಸಮಿತಿಯಿಂದ ಆಯ್ಕೆಯಾದ ಪ್ರಕರಣಗಳಿಗೆ ಕೇಂದ್ರ ಕಛೇರಿಯಿಂದ ಸಾಲ ಮಂಜೂರಾತಿ ಆದೇಶ ನೀಡಲಾಗುವುದು.
 - ಕೇಂದ್ರ ಕಛೇರಿಯಿಂದ ಸಾಲ ಮಂಜೂರಾತಿ ಆದೇಶ ಬಂದ ನಂತರ ಅವಧಿಸಾಲ ಮತ್ತು ಬೀಜಧನ ಸಾಲದ ಮೊತ್ತಕ್ಕೆ ಸಂಬಂಧಿಸಿದಂತೆ ಛಾಪಾ ಕಾಗದದಲ್ಲಿ ದಾಖಲೆಗಳನ್ನು ಸಲ್ಲಿಸಬೇಕು.
 - ನಿಗಮದ ಜಿಲ್ಲಾ ಕಛೇರಿಯಿಂದ ಸ್ವ-ಸಹಾಯ ಸಂಘದ ಹೆಸರಿಗೆ ಚೆಕ್ ವಿತರಿಸಲಾಗುವುದು.
 - ಸ್ವ-ಸಹಾಯ ಸಂಘದ ವತಿಯಿಂದ ಫಲಾನುಭವಿಗಳಿಗೆ ಹಣ ವಿತರಿಸುವುದು.
- ಸ್ವ ಸಹಾಯ ಸಂಘವು ಕಾಲಕಾಲಕ್ಕೆ ಫಲಾನುಭವಿಗಳಿಂದ ಸಾಲ ವಸೂಲಿ ಮಾಡಿ ನಿಗಮದ ಕಛೇರಿಗೆ ಪಾವತಿಸಿ ಅಧಿಕೃತ ರಶೀತಿಯನ್ನು ಪಡೆಯ ತಕ್ಕದ್ದು.